



# ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

## Bangalore Development Authority

ಸಂಖ್ಯೆ :  
No.

ಬೆಂ.ಅ.ಪ್ರಾ/ನಮ/ಅ.ಸ/ಅ.ಅ-3/ತಾ.ಸ-4/ಪೂ/35/2019-20

ದಿನಾಂಕ : 13.11.2019

Date :

ಅನುಸೂಚಿ-ಎ 5  
(ಉಪವಿಧಿ ಸಂಖ್ಯೆ:4.1)  
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸದಸ್ಯರವರ ಕಛೇರಿ,  
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,  
ಬೆಂಗಳೂರು.

ಶ್ರೀಮತಿ/ಶ್ರೀ

ಮೆ|| ಮನ ಪ್ರಮೋಟರ್ಸ್ ಎಲ್.ಎಲ್.ಪಿ.,  
ನಂ. 20/7, 3ನೇ ಮಹಡಿ, ಸ್ವಾಮಿ ಲೆಗಟೋ,  
ಕಾಡುಬೀಸನಹಳ್ಳಿ, ಹೊರವರ್ತುಲ ರಸ್ತೆ,  
ಬೆಂಗಳೂರು 560103

ಮಾನ್ಯರೇ,

ಅರ್ಜಿದಾರರಾದ ನೀವು ದಿನಾಂಕ: 06.06.2019 ರಲ್ಲಿ ಈ ಕಛೇರಿಗೆ ಅರ್ಜಿ ಸಲ್ಲಿಸಿ ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕಕನ್ನಲ್ಲಿ ಗ್ರಾಮದ ಸರ್ವೆ ನಂ. 31/1 ರಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರ್ವೆಸಮ 2ತಳಮಹಡಿ, ಟವರ್-1 ರಲ್ಲಿ ನೆಲ+19 ಮೇಲಂತಸ್ತುಗಳನ್ನೊಳಗೊಂಡ 150 ವಸತಿ ಘಟಕಗಳು, ಟವರ್-2 ರಲ್ಲಿ ನೆಲ+19 ಮೇಲಂತಸ್ತುಗಳನ್ನೊಳಗೊಂಡ 150 ವಸತಿ ಘಟಕಗಳು, ಟವರ್-3 ರಲ್ಲಿ ನೆಲ+09 ಮೇಲಂತಸ್ತುಗಳನ್ನೊಳಗೊಂಡ 75 ವಸತಿ ಘಟಕಗಳು, ಟವರ್-4 ರಲ್ಲಿ ನೆಲ+09 ಮೇಲಂತಸ್ತುಗಳನ್ನೊಳಗೊಂಡ 75 ವಸತಿ ಘಟಕಗಳು ಮತ್ತು ಟವರ್-5 ರಲ್ಲಿ ನೆಲ+19 ಮೇಲಂತಸ್ತುಗಳನ್ನೊಳಗೊಂಡ 130 ವಸತಿ ಘಟಕಗಳು ಒಟ್ಟಾರೆ 580 ವಸತಿ ಘಟಕಗಳ ಬಹುಮಹಡಿ ವಸತಿ ಕಟ್ಟಡದ ನಕ್ಷೆಗೆ ಮಾನ್ಯ ಆಯುಕ್ತರವರ ಕಛೇರಿ ಆದೇಶದ ಸಂಖ್ಯೆ: 2002, ದಿನಾಂಕ: 16.08.2019 ರಂದು ಅನುಮೋದನೆ ನೀಡಿದ್ದು, ನಿರ್ಮಾಣದಾರರು ಚಲನ್ ಸಂಖ್ಯೆ: 6659, ದಿನಾಂಕ: 04.11.2019 ರಂದು ಒಟ್ಟು ರೂ. 2,14,54,290/- ಗಳನ್ನು ಪಾವತಿಸಿರುತ್ತಾರೆ. ಅದರಂತೆ ದಿನಾಂಕ: 13.11.2019 ರಲ್ಲಿ ನಕ್ಷೆ ಮಂಜೂರಾತಿ ಮಾಡಲಾಗಿದೆ. ದಿನಾಂಕ: 13.11.2019 ರಿಂದ ದಿನಾಂಕ: 12.11.2021 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ. ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ಮಾಡಲಾಗಿದೆ ಎಂದು ಈ ಮೂಲಕ ನಾನು ತಿಳಿಯಪಡಿಸಿದ್ದೇನೆ.

### ಷರತ್ತುಗಳು

- 1) ಪ್ರಾಧಿಕಾರದ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 2) ಸಂಬಂಧಪಟ್ಟ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರಿಗೆ ಅರ್ಜಿ ಸಲ್ಲಿಸಿ ಪ್ರಾರಂಭ ಮಾಡಲು ಸೂಕ್ತ ಅನುಮತಿ ಪತ್ರ ಪಡೆಯತಕ್ಕದ್ದು.
- 3) ಮಂಜೂರಾತಿಯಾದ ನಕ್ಷೆಯ ಪ್ರಕಾರ ಕಟ್ಟಡ ನಿರ್ಮಾಣ ಮಾಡತಕ್ಕದ್ದು.
- 4) ಪೂರ್ಣಗೊಂಡ ಕಟ್ಟಡ ಅಥವಾ ಮನೆಯನ್ನು ವಾಸಕ್ಕೆ ಉಪಯೋಗಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳಿಂದ (ಪ್ರಾಧಿಕಾರದ) ವಾಸಯೋಗ್ಯ ಅನುಮತಿ ಪತ್ರವನ್ನು ಪಡೆಯತಕ್ಕದ್ದು.
- 5) ನಿವೇಶನದ ಸುತ್ತಳತೆಯಲ್ಲಿ ಹಸಿರು ಸಸಿಗಳನ್ನು ನೆಡುವುದು.
- 6) ಇವುಗಳೊಂದಿಗೆ ಈ ಪುಟದ ಹಿಂಬಾಗದಲ್ಲಿ ನಮೂದಿಸಿರುವ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.

ಆಯುಕ್ತರ ಪರವಾಗಿ,  
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,  
ಬೆಂಗಳೂರು.

ಪುಟ ಸಂಖ್ಯೆ: 2 ಕ್ಕೆ ಮುಂದುವರೆದಿದೆ...

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು 560 020

T. Chowdaiah Road, Kumarapark West, Bangalore 560 020, Facsimile : 2334 5799, Website : www.bdabangalore.org

-:ಷರತ್ತುಗಳು:-

- 1) ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕಕನ್ನಲ್ಲಿ ಗ್ರಾಮದ ಸರ್ವೆ ನಂ. 31/1 ರಲ್ಲಿ ರಲ್ಲಿ ವಸತಿ / ವಸತಿಯೇತರ ಅಭಿವೃದ್ಧಿ ಯೋಜನಾ {ವಸತಿ (ಅಪಾರ್ಟ್ ಮೆಂಟ್) ವಸತಿಯೇತರ (ಕಛೇರಿ ಕಟ್ಟಡ)} ಕಟ್ಟಡದ ನಕ್ಷೆಗೆ ಪ್ರಾಧಿಕಾರದ ಸಮಿತಿ ಸಭೆಯ ಠರಾವು ಸಂಖ್ಯೆ: 18/2019, ದಿನಾಂಕ: 25.01.2019 ರಲ್ಲಿ ಅನುಮೋದಿಸಲಾಗಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದೇಶ ಸಂಖ್ಯೆ: ಬೆಂ.ಅ.ಪ್ರಾ/ನಯೋಸ/DLP-59/2017-18/211/2019-20, ದಿನಾಂಕ: 17.05.2019 ರಲ್ಲಿ ಕ್ರಮ ಸಂಖ್ಯೆ: 01 ರಿಂದ 24 ರವರೆಗೆ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
- 2) ಬಂಡಿದಾರಿ / ರಾಜ ಕಾಲುವೆ / ಮಳೆ ನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ, ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 3) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ವಿವಿಧ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ನಾಗರಿಕ ಸೌಲಭ್ಯ ನಿವೇಶನ, ಉದ್ಯಾನವನ, ಬಯಲುಜಾಗ, ರಸ್ತೆಗಳು, ಸರ್ಫೇಸ್ ವಾಹನ ನಿಲುಗಡೆ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
- 4) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡ ನಿರ್ಮಾಣದ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು, ಹಾಗೂ ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಸ್ಥಳೀಯ ಒಳಭಾಗದಲ್ಲಿ ಅಳವಡಿಸಿ ನಿರ್ವಹಿಸುವುದು.
- 5) ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ, ಬಿಡಿಎ / ಬಿಬಿಎಂಪಿ / ನಗರ ಸಭೆ / ಪಂಚಾಯತ್ ಗೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿಧಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
- 6) ಅರ್ಜಿದಾರರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕಾಲ ಕಾಲಕ್ಕೆ ವಿಧಿಸುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು.
- 7) ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
- 8) ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರ ಉದ್ದೇಶಿತ ವ್ಯವಸ್ಥೆಗಳಿಗಾಗಿ ಅಳವಡಿಸುವುದು.
- 9) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (S.T.P) ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಪೂರ್ಣ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಣಿವೆ/ಹೊಳೆಗೆ ಬಿಡತಕ್ಕದ್ದಲ್ಲ.
- 10) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 11) ಅಭಿವೃದ್ಧಿದಾರರು ಕಟ್ಟಡಗಳಿಗೆ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 12) ಅಭಿವೃದ್ಧಿದಾರರು ಟ್ರಾನ್ಸ್ ಫಾರ್ಮರ್ ಗಾಗಿ ಗುರುತಿಸಿರುವ ಪ್ರದೇಶದಲ್ಲಿ ಅಳವಡಿಸತಕ್ಕದ್ದು, ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
- 13) ಅಭಿವೃದ್ಧಿದಾರರು ಕಟ್ಟಡದ ಸುರಕ್ಷತೆ ಹಾಗೂ ಭದ್ರತೆಯ, ಕಟ್ಟಡದ ರಚನಾತ್ಮಕ ವಿನ್ಯಾಸದ ಬಗ್ಗೆ ಸಂಪೂರ್ಣವಾಗಿ ಜವಬ್ದಾರಾಗಿರತಕ್ಕದ್ದು. ಕಟ್ಟಡದ ರಚನಾತ್ಮಕ ವಿನ್ಯಾಸದ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರ್ಮಿಕರು ಹಾಗೂ ನಿರ್ಮಾಣದ ಬಗ್ಗೆ ಎಲ್ಲಾ ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳತಕ್ಕದ್ದು. ನಿರ್ಮಾಣ ಸಮಯದಲ್ಲಿ ಯಾವುದೇ ತರಹದ ಅನಾಹುತ ಅಥವಾ ಪ್ರಾಣ ಹಾನಿಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸತಕ್ಕದ್ದು, ಯಾವುದೇ ತರಹದ ಅನಾಹುತಕ್ಕೆ ಗುತ್ತಿಗೆ ಪಡೆದ ನಿರ್ಮಾಣದಾರರು ನೇರ ಜವಬ್ದಾರಾಗಿರುತ್ತಾರೆ. ಅಂತಹ ಪ್ರಸಂಗ ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸುವುದಲ್ಲದೆ ನೀಡಲಾಗಿರುವ ಮಂಜೂರಾತಿಯು ತಂತಾನೆ ರದ್ದಾಗುತ್ತದೆ.

ಆಯುಕ್ತರ ಪರವಾಗಿ,  
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,  
ಬೆಂಗಳೂರು.

ಪುಟ ಸಂಖ್ಯೆ: 3 ಕ್ಕೆ ಮುಂದುವರಿದಿದೆ..

- 14) ಅಭಿವೃದ್ಧಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಅಥವಾ ಇನ್ನಾವುದೇ ಕಟ್ಟಡದ ಅನುಪಯುಕ್ತ ಸಾಮಗ್ರಿಗಳಿಂದ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಇದಕ್ಕೆ ಅನುಗುಣವಾಗಿ ಬ್ಯಾರಿಕೇಡಿಂಗ್ ನ್ನು ಅಳವಡಿಸಿ ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು.
- 15) ಯೋಜನೆಯಲ್ಲಿ ಘನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಹಾಗೂ ಇತ್ಯಾದಿಯಾಗಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 16) ಕಟ್ಟಡದ ಕಾಮಗಾರಿ ಆರಂಭಿಸುವ ಮುನ್ನ ಅರ್ಜಿದಾರರು ಖಾತಾ / ಕಟ್ಟಡ ನಿರ್ಮಾಣದ ಪರವಾನಗಿ ಅನ್ನು ಸ್ಥಳೀಯ ಸಂಸ್ಥೆಯಿಂದ ಪಡೆಯತಕ್ಕದ್ದು.
- 17) ಕಾರ್ಯದರ್ಶಿ, ಕಾರ್ಮಿಕ ಇಲಾಖೆ ರವರ ಪತ್ರ ದಿನಾಂಕ: 04-03-2006 ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೆ ಅಭಿವೃದ್ಧಿದಾರರು ಬದ್ಧರಾಗಿರತಕ್ಕದ್ದು.
- 18) ಕಟ್ಟಡ ನಿರ್ಮಾಣ ಸಮಯದಲ್ಲಿ ಸೆಂಟರಿಂಗ್ ಅಥವಾ ಇನ್ನಿತರೇ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದ್ದಲ್ಲಿ ಅದಕ್ಕೆ ಅಭಿವೃದ್ಧಿದಾರರೇ ಜವಬ್ದಾರರಾಗಿರುತ್ತಾರೆ. ನಕ್ಷೆ ಮಂಜೂರು ಮಾಡಿದ ಯಾವುದೇ ಇಲಾಖೆ / ಸಂಸ್ಥೆಯು ಜವಬ್ದಾರರಾಗಿರುವುದಿಲ್ಲ.
- 19) ಅಭಿವೃದ್ಧಿದಾರರ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ನಕ್ಷೆ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮಕೈಗೊಳ್ಳಲಾಗುವುದು.
- 20) ಅಭಿವೃದ್ಧಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯಗಳನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು ಹಾಗೂ ಸದರಿ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ರದ್ದುಪಡಿಸಲಾಗುವುದು.
- 21) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ, ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿರವರ ಸಲಹೆಯಂತೆ ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 22) ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 23) ಅಭಿವೃದ್ಧಿದಾರರು ಸೀಟಿ ಮಾಸ್ಟರ್ ಪ್ಲಾನ್ ಗಳಲ್ಲಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಗಳಿಗೆ ಸೂಕ್ತವಾದ ಮೀಸಲು ಸ್ಥಳಗಳನ್ನು ಕಾಯ್ದಿರಿಸತಕ್ಕದ್ದು.
- 24) ಅಭಿವೃದ್ಧಿದಾರರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರು ನೀಡಿರುವ ನಿರಾಕ್ಷೇಪಣಾ ಪತ್ರ ಸಂಖ್ಯೆ: Consent Order No. CTE-315756, PCB ID: 80353, ದಿನಾಂಕ:08.11.2019 ರಲ್ಲಿ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

  
ಆಯುಕ್ತರ ಪರವಾಗಿ,  
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,  
ಬೆಂಗಳೂರು.

ಯಥಾಪ್ರತಿಯನ್ನು ಕಾರ್ಯಪಾಲಕ ಅಭಿಯಂತರು, ಪೂರ್ವ ವಿಭಾಗ, ಬಿ.ಡಿ.ಎ. ವಾಣಿಜ್ಯ ಸಂಕೀರ್ಣ, ಹೆಚ್.ಎಸ್.ಆರ್. ಬಡಾವಣೆ, ಬೆಂಗಳೂರು ರವರ ಮಾಹಿತಿಗಾಗಿ ರವಾನಿಸಿದೆ.

